



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಶುಕ್ರವಾರ, ೦೯, ಮೇ, ೨೦೨೫(ವೈಶಾಖ, ೧೯, ಶಕವರ್ಷ, ೧೯೪೭) BENGALURU, FRIDAY, 09, MAY, 2025(VAISHAKHA, 19, SHAKAVARSHA, 1947)	ಸಂ. ೨೬೯ No. 269
-----------------------	--	--------------------

ಕರ್ನಾಟಕ ಸರ್ಕಾರ

ಅಧಿಸೂಚನೆ

ಸಂಖ್ಯೆ:ನಅಇ 40 ಎಂಎಲ್‌ಆರ್ 2025, ಬೆಂಗಳೂರು, ದಿನಾಂಕ 09/05/2025

ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 11 ರನ್ವಯ (Karnataka Act 22 of 1964) ಹಾಗೂ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಂವ್ಯಶಾಇ 13 ಶಾಸನ 2012, ಬೆಂಗಳೂರು, ದಿನಾಂಕ 30/08/2012 (Karnataka Act No. 32 of 2012) ರನ್ವಯ ಹಾಗೂ ಸರ್ಕಾರದ ಮಾರ್ಗಸೂಚಿ ಸಂಖ್ಯೆ:ನಅಇ 240 ಎಂಎಲ್‌ಆರ್ 2013, ದಿನಾಂಕ 18/12/2013 ಹಾಗೂ ತಿದ್ದುಪಡಿ ಆದೇಶ ಸಂಖ್ಯೆ:ನಅಇ 21 ಎಂಎಲ್‌ಆರ್ 2016, ದಿನಾಂಕ 09/02/2016ರಲ್ಲಿ ಸ್ಪಷ್ಟಪಡಿಸಿರುವಂತೆ, ಸರ್ಕಾರವು ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2011ರ ಜನಗಣತಿಯನ್ನಾಧರಿಸಿ, **ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣ ಪಂಚಾಯಿತಿಗೆ** ವಾರ್ಡುವಾರು ಕರಡು ಮೀಸಲಾತಿಯನ್ನು ಪ್ರಕಟಿಸಲಾಗಿದೆ.

ಈ ಅಧಿಸೂಚನೆಯ ಮೂಲಕ **ಯಡ್ರಾಮಿ ಪಟ್ಟಣ ಪಂಚಾಯಿತಿಗೆ** ವಾರ್ಡುಗಳಿಗೆ ಕರಡು ಮೀಸಲಾತಿಯನ್ನು ಸಾರ್ವಜನಿಕರ ಅವಗಾಹನೆಗಾಗಿ ಪ್ರಕಟಿಸಲಾಗಿದೆ. ಈ ಅಧಿಸೂಚನೆಯನ್ನು ಸರ್ಕಾರಿ ರಾಜ್ಯ ಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ 7 ದಿನಗಳ ತರುವಾಯ ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಈ ಅಧಿಸೂಚನೆಗೆ ಸಂಬಂಧಿಸಿದಂತೆ ಯಾವುದೇ ಸಲಹೆ/ಆಕ್ಷೇಪಣೆಯನ್ನು ಸಲ್ಲಿಸಲು ಇಚ್ಛಿಸುವ ವ್ಯಕ್ತಿಗಳು ಅದನ್ನು ಲಿಖಿತದಲ್ಲಿ ಕಾರಣ ಸಹಿತವಾಗಿ ದಾಖಲೆಗಳೊಂದಿಗೆ ನಿಗದಿತ ದಿನಾಂಕಕ್ಕೆ ಮೊದಲು **ಜಿಲ್ಲಾಧಿಕಾರಿ, ಕಲಬುರಗಿ ಜಿಲ್ಲೆ** ಇವರಿಗೆ ಸಲ್ಲಿಸಬೇಕೆಂದು ಈ ಮೂಲಕ ಸೂಚಿಸಲಾಗಿದೆ.

1. ಯಡ್ರಾಮಿ ಪಟ್ಟಣ ಪಂಚಾಯಿತಿಯ ವಾರ್ಡ್‌ಗಳ ಸಂಖ್ಯೆ: 11 (ಹನ್ನೊಂದು)
2. ಪ್ರತಿ ವಾರ್ಡ್‌ಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
3. ಪ್ರತಿ ವಾರ್ಡ್‌ಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ/ ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಅನುಬಂಧದ ಕಲಂ 3 ರಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ

(ಟಿ.ಮಂಜುನಾಥ)
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ಅಧಿಸೂಚನೆ ಸಂಖ್ಯೆ:ನಅಇ 40 ಎಂಎಲ್‌ಆರ್ 2025, ದಿನಾಂಕ 09/05/2025ಕ್ಕೆ ಅನುಬಂಧ

ಯಡ್ರಾಮಿ ಪಟ್ಟಣ ಪಂಚಾಯಿತಿ

ಕ್ರಮ ಸಂಖ್ಯೆ	ವಾರ್ಡ್ ಸಂಖ್ಯೆ	ನಿಗದಿಪಡಿಸಲಾದ ಮೀಸಲಾತಿ
1	2	3
1	1 - ನಾಗಲಿಂಗೇಶ್ವರ ಕಾಲೋನಿ - ಹಳೆ ಬಜಾರ್	ಸಾಮಾನ್ಯ
2	2 - ಹಳೆ ಬಜಾರ್ ಮತ್ತು ಗಂಗಾ ಕಾಲೋನಿ	ಪರಿಶಿಷ್ಟ ಪಂಗಡ
3	3 - ಚೀಲಾ ಕಟ್ಟಿ ಏರಿಯಾ	ಸಾಮಾನ್ಯ
4	4 - ಮಸ್ತೀದ್ ಏರಿಯಾ	ಸಾಮಾನ್ಯ (ಮಹಿಳೆ)
5	5 - ತಾಂಡಾ ಏರಿಯಾ ಹಾಗೂ ಕುಸ್ತಿ ಕಾಲೋನಿ	ಪರಿಶಿಷ್ಟ ಜಾತಿ (ಮಹಿಳೆ)
6	6 - ತಾಂಡಾ ಏರಿಯಾ -2	ಪರಿಶಿಷ್ಟ ಜಾತಿ
7	7 - ಆರ್.ಎಲ್.ಜಿ.ಪಿ. ಏರಿಯಾ ಮತ್ತು ತಾಂಡಾ	ಪರಿಶಿಷ್ಟ ಜಾತಿ (ಮಹಿಳೆ)
8	8 - ಬುದ್ದ ಚೌಕ ಹಾಗೂ ನಿಂಗರಾಯನ ಗುಡಿ ಏರಿಯಾ	ಸಾಮಾನ್ಯ
9	9 - ಮರಗಮ್ಮ ಗುಡಿ ಏರಿಯಾ ಮತ್ತು ಜನತಾ ಕಾಲೋನಿ	ಪರಿಶಿಷ್ಟ ಜಾತಿ
10	10 - ಕಂಬಾರ ಮಡ್ಡಿ ಮತ್ತು ಪೂಜಾರಿ ಕಾಲೋನಿ	ಸಾಮಾನ್ಯ (ಮಹಿಳೆ)
11	11 - ಬಸವೇಶ್ವರ ಕಾಲೋನಿ ಹಾಗೂ ಮಹಬೂಬ ಸುಭಾನಿ ಕಾಲೋನಿ	ಸಾಮಾನ್ಯ (ಮಹಿಳೆ)

(ಟಿ.ಮಂಜುನಾಥ)
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ